

॥ ಶ್ರೀ ಕೃಷ್ಣಾಷ್ಟೋತ್ತರಶತನಾಮಸ್ತೋತ್ರಮ್ ॥

ಶ್ರೀ ಕೃಷ್ಣಃ ಕಮಲಾನಾಥೋ ವಾಸುದೇವಃ ಸನಾತನಃ |
ವಸುದೇವಾತ್ಮಜಃ ಪುಣ್ಯೋಲೀಲಾಮಾನುಷವಿಗ್ರಹಃ || ೧ ||

ಶ್ರೀವತ್ಸಕೌಸ್ತುಭಧರೋ ಯಶೋದಾವತ್ಸಲೋ ಹರಿಃ |
ಚತುರ್ಭುಜಾತ್ಮಚಕ್ರಾಸಿಗದಾಶಂಖಾದ್ಯುದಾಯುಧಃ || ೨ ||

ದೇವಕೀನಂದನಃ ಶ್ರೀಶೋ ನಂದಗೋಪಪ್ರಿಯಾತ್ಮಜಃ |
ಯಮುನಾವೇಗಸಂಹಾರೀ ಬಲಭದ್ರಪ್ರಿಯಾನುಜಃ || ೩ ||

ಪೂತನಾಜೀವಿತಹರಃ ಶಕಟಾಸುರಭಂಜನಃ |
ನಂದವ್ರಜಜನಾನಂದೀಃ ಸಚ್ಚಿದಾನಂದವಿಗ್ರಹಃ || ೪ ||

ನವನೀತವಿಲಿಪ್ತಾಂಗೋ ನವನೀತನಟೋಽನಘಃ |
ನವನೀತನವಾಹಾರೋ ಮುಚುಕುಂದಪ್ರಸಾದಕೃತ್ || ೫ ||

ಷೋಡಶಸ್ತ್ರೀಸಹಸ್ರೇಶಸ್ತ್ರಭಂಗೀ ಮಧುರಾಕೃತಿಃ |
ಶುಕವಾಗಮೃತಾಬ್ಧೀಂದುರ್ಗೋವಿಂದೋ ಯೋಗಿನಾಂ ಪತಿಃ || ೬ ||

ವತ್ಸಪಾದಹರೋಽನಂತೋ ಧೇನುಕಾಸುರಭಂಜನಃ |
ತೃಣೀಕೃತತೃಣಾವರ್ತೋ ಯಮಳಾರ್ಜುನಭಂಜನಃ || ೭ ||

ಉತ್ತಾಲತಾಲಭೇತ್ತಾ ಚ ತಮಾಲಶ್ಯಾಮಲಾಕೃತಿಃ |
ಗೋಪಗೋಪೀಶ್ವರೋ ಯೋಗಿ ಕೋಟಿಸೂರ್ಯಸಮಪ್ರಭಃ || ೮ ||

ಇಳಾಪತಿಃ ಪರಂಜ್ಯೋತಿಯಾದವೇಂದ್ರೋ ಯದೂದ್ವಹಃ |
ವನಮಾಲೀ ಪೀತವಾಸಾಃ ಪಾರಿಜಾತಾಪಹಾರಕಃ || ೯ ||

ಗೋವರ್ಧನಾಚಲೋದ್ವರ್ತಾ ಗೋಪಾಲಃ ಸರ್ವಪಾಲಕಃ |

ಅಜೋ ನಿರಂಜನಃ ಕಾಮಜನಕಃ ಕಂಜಲೋಚನಃ || ೧೦ ||

ಮಧುಹಾ ಮಧುರಾನಾಥೋ ದ್ವಾರಕಾನಾಯಕೋ ಬಲೀ |
ವೃಂದಾವನಂತಃ ಸಂಚಾರೀ ತುಳಸೀದಾಮಭೂಷಣಃ || ೧೧ ||

ಸ್ಯಮಂತಕಮಣೀಹರ್ತೃ ನರನಾರಾಯಣಾತ್ಮಕಃ |
ಕುಬ್ಜಾಗಂಧಾನುಲಿಪ್ತಾಗೋ ಮಾಯೀ ಪರಮಪೂರುಷಃ || ೧೨ ||

ಮುಷ್ಟಿಕಾಸುರಚಾಣೂರಮಲ್ಲಯುದ್ಧವಿಶಾರದಃ |
ಸಂಸಾರವೈರೀ ಕಂಸಾರಿಮುರಾರಿನರಕಾಂತಕಃ || ೧೩ ||

ಅನಾದಿಬ್ರಹ್ಮಚಾರಿ ಚ ಕೃಷ್ಣಾವ್ಯಸನಕರ್ಷಕಃ |
ಶಿಶುಪಾಲಶಿರಶ್ಚೇತ್ತಾ ದುರ್ಯೋಧನಕುಲಾಂತಕಃ || ೧೪ ||

ವಿದುರಾಕ್ರೂರವರದೋ ವಿಶ್ವರೂಪಪ್ರದರ್ಶಕಃ |
ಸತ್ಯವಾಕ್ ಸತ್ಯಸಂಕಲ್ಪಃ ಸತ್ಯಭಾವಾರತೋ ಜಯೀ || ೧೫ ||

ಸುಭದ್ರಾಪೂರ್ವಜೋ ವಿಷ್ಣುಭೀಷ್ಮಮುಕ್ತಿಪ್ರದಾಯಕಃ |
ಜಗದ್ಗುರುರಜ್ಜಗನ್ನಾಥೋ ವೇಣುನಾದವಿಶಾರದಃ || ೧೬ ||

ವೃಷಭಾಸುರವಿಧ್ವಂಸೀ ಬಾಣಾಸುರಕರಾಂತಕಃ |
ಯುಧಿಷ್ಟಿರಪ್ರತಿಷ್ಠಾತ ಬರ್ಹಿಬರ್ಹಾವತಂಸಕಃ || ೧೭ ||

ಪಾರ್ಥಸಾರಥಿರವ್ಯಕ್ತೋ ಗೀತಾಮೃತಮಹೋದಧಿಃ |
ಕಾಲೀಯಘನಮಾಣಿಕ್ಯರಂಜಿತಶ್ರೀಪದಾಂಬುಜಃ || ೧೮ ||

ದಾವೋದರೋ ಯಜ್ಞಭೋಕ್ತಾ ದಾನವೇಂದ್ರವಿನಾಶನಃ |
ನಾರಾಯಣಃ ಪರಬ್ರಹ್ಮಾ ಪನ್ನಗಾಶನವಾಹನಃ || ೧೯ ||

ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರಕಃ |

ಪುಣ್ಯಶ್ಲೋಕಸ್ತೀರ್ಥಪಾದೋ ವೇದವೇದ್ಯೋ ದಯಾನಿಧಿಃ || ೨೦ ||

ಸರ್ವತೀರ್ಥಾತ್ಮಕಃ ಸರ್ವಗ್ರಹರೂಪೀ ಪರಾತ್ಪರಃ |

ಏವಂ ಶ್ರೀಕೃಷ್ಣದೇವಸ್ಯ ನಾಮ್ನಾಮಷ್ಟೋತ್ತರಂ ಶತಮ್ || ೨೧ ||

ಕೃಷ್ಣೇನ ಕೃಷ್ಣಭಕ್ತಾನಾಂ ಗೀತಂ ಗೀತಾಮೃತಂ ಪರಮ್ |

ಸ್ತೋತ್ರಂ ಕೃಷ್ಣಪ್ರಿಯತಮಂ ಶೃತಂ ತಸ್ಮಾನ್ಮಯಾ ಪರಮ್ || ೨೨ ||

ಕೃಷ್ಣನಾಮಾಮೃತಂ ನಾಮ ಪರಮಾನಂದಕಾರಣಮ್ |

ಈತಿಬಾಧಾದಿದುಃಖಿಘ್ನಂ ಪರಮಾಯುಷ್ಯವರ್ಧನಂ || ೨೩ ||

ದಾನಂ ವ್ರತಂ ತಪಸ್ತೀರ್ಥಂ ಯತ್ಕೃತಂ ತ್ವಿಹ ಜನ್ಮನಿ |

ಜಪತಾಂ ಶೃಣ್ವತಾಮೇತತ್ ಕೋಟಿಕೋಟಿಗುಣಂಭವೇತ್ || ೨೪ ||

ಪುತ್ರಪ್ರದಮಪುತ್ರಾಣಾಮಗತೀನಾಂ ಗತಿಪ್ರದಮ್ |

ಧನಾವಹಂ ದರಿದ್ರಾಣಾಂ ಜಯಚ್ಛಾನಾಂ ಜಯಾವಹಮ್ || ೨೫ ||

ಶಿಶೂನಾಂ ಗೋಕುಲಾನಾಂ ಚ ಪುಷ್ಟಿದಂ ಪೂರ್ಣಪುಣ್ಯದಮ್ |

ಬಾಲರೋಗಗ್ರಹಾದೀನಾಂ ಶಮನಂ ಶಾಂತಿಮುಕ್ತಿದಮ್ || ೨೬ ||

ಸಮಸ್ತಕಾಮದಂ ಸದ್ಯಃ ಕೋಟಿಜನ್ಮಾಘನಾಶನಂ |

ಅಂತೇ ಕೃಷ್ಣಸ್ಮರಣದಂ ಭವತಾಪತ್ರಯಾಪಹಮ್ || ೨೭ ||

ಕೃಷ್ಣಾಯ ಯಾದವೇಂದ್ರಾಯ ಜ್ಞಾನಮುದ್ರಾಯ ಯೋಗಿನೇ |

ನಾಥಾಯ ರುಗ್ಮಣೀಶಾಯ ನಮೋ ವೇದಾಂತವೇದಿನೇ || ೨೮ ||

ಇಮಂ ಮಂತ್ರಂ ಜಪನ್ ದೇವೀ ವ್ರಜಂಸ್ತಿಷ್ಠನ್ ದಿವಾ ನಿಶಿ |

ಸರ್ವಗ್ರಹಾನುಗ್ರಹಭಾಕ್ ಸರ್ವಪ್ರಿಯತಮೋ ನರಃ || ೨೯ ||

ಪುತ್ರಪೌತ್ರೈಃ ಪರಿವೃತಃ ಸರ್ವಸಿದ್ಧಿಸಮೃದ್ಧಿಮಾನ್ |

ನಿರ್ವಿಶ್ಯ ಭೋಗಾನಂತೇಽಪಿ ಕೃಷ್ಣಸಾಯುಜ್ಯಮಾಪ್ನುಯಾತ್ || ೩೦ ||

ಇತಿ ಬ್ರಹ್ಮಾಂಡಪುರಾಣೇ ಬ್ರಹ್ಮನಾರದಸಂವಾದೇ ಶ್ರೀ
ಕೃಷ್ಣಾಷ್ಟೋತ್ತರಶತನಾಮಸ್ತೋತ್ರಮ್ |

|| ಭಾರತೀರಮಣಮುಖ್ಯಪ್ರಾಣಾಂತರ್ಗತ ಶ್ರೀ ಕೃಷ್ಣಾರ್ಪಣಮಸ್ತು ||